

ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 09
 ಸದಸ್ಯರ ಹೆಸರು : ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ
 ಉತ್ತರಿಸುವ ದಿನಾಂಕ : 13.12.2021
 ಉತ್ತರಿಸುವ ಸಚಿವರು : ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು

ಕ್ರ. ಸಂ	ಪ್ರಶ್ನೆ	ಉತ್ತರ
ಅ)	ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ-2006 ರ ಅನುಷ್ಠಾನವು ವಿಳಂಬವಾಗುತ್ತಿದ್ದು, ಸರ್ಕಾರದ ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ 6 ಲಕ್ಷಕ್ಕೂ ಅಧಿಕ ಮಂದಿ ಪಾರಂಪರಿಕ ಅರಣ್ಯವಾಸಿ ರೈತರ ಅರ್ಜಿಗಳು ಇತ್ಯರ್ಥವಾಗದೇ, ಹಕ್ಕುಪತ್ರಗಳು ವಿತರಣೆಯೂ ಆಗದೆ ವರ್ಷಾನುಗಟ್ಟಲೆ ಅಲೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ;	ಬಂದಿದೆ. ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ-2006ರಡಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಅರ್ಜಿಗಳ ಸಂಖ್ಯೆ: 84832 ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಿಟ್ ಪಿಟಿಷನ್ ಸಂಖ್ಯೆ:109/2008ಗೆ ಸಂಬಂಧಿಸಿದಂತೆ ದಿನಾಂಕ:28/02/2019 ರಲ್ಲಿ ನೀಡಿದ ನಿರ್ದೇಶನದಂತೆ ಮಧ್ಯಂತರ ತಡೆಯಾಜ್ಞೆ ಆದೇಶದನ್ವಯ ಕ್ರಮವಹಿಸುವ ಕುರಿತು ಸರ್ಕಾರದ ಸುತ್ತೋಲೆ ಸಂಖ್ಯೆ: ಸಕಇ 73 ಪವಯೋ 2014, ದಿನಾಂಕ:22.04.2019 ರಲ್ಲಿ ತಿರಸ್ಕರಿಸಿದ ಅರ್ಜಿಗಳನ್ನು ಮರು ಪರಿಶೀಲನೆ ಮಾಡಲು ಬಾಕಿ ಇರುವ ಅರ್ಜಿಗಳ ಸಂಖ್ಯೆ 93284 ಒಟ್ಟಾರೆ 178116 ಅರ್ಜಿಗಳು ಬಾಕಿ ಇರುತ್ತವೆ. ಹಕ್ಕು ಪತ್ರಗಳ ವಿತರಣೆಯಲ್ಲಿ ವಿಳಂಬವಾಗಲು ಈ ಕೆಳಕಂಡ ಅಂಶಗಳು ಪ್ರಮುಖವಾದವು. 1. ಕ್ಲೇಮುದಾರರು ಕಂದಾಯ ಭೂಮಿಗಾಗಿ ಅರ್ಜಿ ಸಲ್ಲಿಸಿರುತ್ತಾರೆ. 2. ಇತರ ಪಾರಂಪರಿಕ ಅರಣ್ಯ ವಾಸಿಗಳು 75 ವರ್ಷಗಳಿಂದ ಅರಣ್ಯ ಭೂಮಿಯನ್ನು ಅವಲಂಬಿಸಿರುವುದಕ್ಕೆ ಅಗತ್ಯ ದಾಖಲೆಗಳನ್ನು ಒದಗಿಸಲು ವಿಫಲರಾಗಿರುತ್ತಾರೆ. 3. ಒಂದೇ ಕುಟುಂಬದಲ್ಲಿ ಬಹುಮಂದಿ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. 4. ಅರ್ಜಿದಾರರಲ್ಲಿ ಈಗಾಗಲೇ ಕೆಲವರು ಅರಣ್ಯ ಇಲಾಖಾ ವತಿಯಿಂದ ಸೌಲಭ್ಯಗಳನ್ನು ಪಡೆದು ಅರಣ್ಯದಿಂದ ತೆರವುಗೊಂಡು ಪುನರ್ ವಸತಿ ಪಡೆದಿರುತ್ತಾರೆ.
ಆ)	ಹಾಗಿದ್ದಲ್ಲಿ, ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ-2006ರ ಅನುಷ್ಠಾನಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳೇನು; ಯಾವ ಕಾಲಮಿತಿಯಲ್ಲಿ ಇದು ಅನುಷ್ಠಾನಗೊಳ್ಳುವುದು.	ಅರ್ಜಿಗಳನ್ನು ಸ್ವೀಕರಿಸಲು ಯಾವುದೇ ಸಮಯದ ಮಿತಿಯಿಲ್ಲ. ಅರಣ್ಯ ಹಕ್ಕುಗಳ ನಿಯಮಗಳ ಪ್ರಕಾರ ಅದರಲ್ಲೂ ನಿಯಮ 11 (1) (ಎ) ಗೆ ಅನುಗುಣವಾಗಿ ಗ್ರಾಮ ಸಭೆಗಳ ಅರ್ಜಿಗಳನ್ನು ಕುರಿತ ಪ್ರಕ್ರಿಯೆ ನಡೆಸಬೇಕಾಗಿದೆ. ಸದರಿ ಉಪಬಂಧದ ಪ್ರಕಾರ ಗ್ರಾಮ ಸಭೆಯು ಹಕ್ಕುಕೋರಿಕೆ ಅರ್ಜಿಗಳಿಗಾಗಿ ಕರೆ ನೀಡುತ್ತದೆ ಮತ್ತು ಹಕ್ಕು ಕೋರಿಕೆಗಳನ್ನು ಸ್ವೀಕರಿಸಲು ಅರಣ್ಯ ಹಕ್ಕುಗಳ ಸಮಿತಿಗೆ ಅಧಿಕಾರ ನೀಡುತ್ತದೆ. ವೈಯಕ್ತಿಕ ಅಥವಾ ಸಮುದಾಯ ಅರಣ್ಯ ಹಕ್ಕುಗಳ ಅಥವಾ ಅವೆರಡರ ಸ್ವರೂಪ ಮತ್ತು ವ್ಯಾಪ್ತಿಯನ್ನು ನಿರ್ಧರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವ ಪ್ರಾಧಿಕಾರ ಗ್ರಾಮಸಭೆಗೆ ಇರುವುದರಿಂದ ಪ್ರಕ್ರಿಯೆಯನ್ನು ಪ್ರಾರಂಭಿಸುವ ಕಾರ್ಯವನ್ನು ಗ್ರಾಮಸಭೆ ಮಾಡಬೇಕೇ ಹೊರತು ಅರಣ್ಯ ಹಕ್ಕುಗಳ ಸಮಿತಿಯಲ್ಲ. • ಮಾನ್ಯ ಸರ್ವೋಚ್ಚ ನ್ಯಾಯಾಲಯ ರಿಟ್ ಪಿಟಿಷನ್ (ಎಸ್)(ಸಿವಿಲ್) ನಂ.109/2008 ರಲ್ಲಿ ದಿನಾಂಕ:13.02.2019 ರಂದು ತಿರಸ್ಕರಿಸಿದ ಪ್ರಕರಣಗಳಲ್ಲಿ ಕೂಡಲೇ ಅರಣ್ಯದಿಂದ ತೆರವುಗೊಳಿಸಬೇಕೆಂದು ಆದೇಶಿಸಲಾಗಿರುತ್ತದೆ. ದಿನಾಂಕ:28.02.2019ರ ಮಧ್ಯಂತರ ತೀರ್ಪಿನಲ್ಲಿ ದಿನಾಂಕ:13-02-2019 ರ ಆದೇಶವನ್ನು ತಡೆಹಿಡಿಯಲಾಗಿದೆ. • ಅರಣ್ಯ ಹಕ್ಕು ಕಾಯ್ದೆಯಡಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಿಟ್ ಪಿಟಿಷನ್ ಸಂಖ್ಯೆ:109/2008 ಗೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ಆದೇಶ ದಿನಾಂಕ:28/02/2019 ರಲ್ಲಿ ನೀಡಿದ ನಿರ್ದೇಶನದಂತೆ ಕ್ರಮವಹಿಸುವ ಕುರಿತು ಸರ್ಕಾರದ ಸುತ್ತೋಲೆ ಸಂಖ್ಯೆ: ಸಕಇ 73 ಪವಯೋ 2014, ಬೆಂಗಳೂರು, ದಿನಾಂಕ:22.04.2019 ರಲ್ಲಿ ತಿರಸ್ಕರಿಸಿದ ಅರ್ಜಿಗಳನ್ನು ಮರು ಪರಿಶೀಲನೆ ಮಾಡಲು ನಿರ್ದೇಶನ ನೀಡಲಾಗಿದೆ.

- ಅರಣ್ಯ ಹಕ್ಕು ಅಧಿನಿಯಮದಡಿ ತಿರಸ್ಕರಿಸಿದ ಅರ್ಜಿಗಳ ಮರು ಪರಿಶೀಲನೆ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸುವ ಕುರಿತು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತಿ ಹಾಗೂ ಸಹಾಯಕ ಆಯುಕ್ತರು, ಕಂದಾಯ ಉಪವಿಭಾಗ ರವರುಗಳಿಗೆ ದಿನಾಂಕ:26.03.2021 ರಂದು ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರವನ್ನು ಬರೆಯಲಾಗಿದೆ.
- ಅರಣ್ಯ ಹಕ್ಕು ಅಧಿನಿಯಮದಡಿ ತಿರಸ್ಕರಿಸಿದ ಅರ್ಜಿಗಳ ಮರು ಪರಿಶೀಲನೆ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸುವ ಕುರಿತು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತಿಗಳಿಗೆ ದಿನಾಂಕ: 26.03.2021 ಮತ್ತು 29.07.2021 ರಂದು ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಬೆಂಗಳೂರು ರವರಿಂದ ಪತ್ರವನ್ನು ಬರೆಯಲಾಗಿದೆ.
- ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಜಂಟಿಯಾಗಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ) ಅಧಿನಿಯಮ 2006(2007ರ 2) ಮತ್ತು ನಿಯಮಗಳು 2008 (ನಿಯಮಗಳ ತಿದ್ದುಪಡಿ-2012) ಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ, ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರವರಿಗೆ ಕ್ಷೇತ್ರಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ದಿನಾಂಕ:20.07.2021 ರಂದು ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರವನ್ನು ಬರೆಯಲಾಗಿದೆ.
- ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಿನಾಂಕ:06.08.2021 ರಂದು ನಡೆದ ಅರಣ್ಯ ಹಕ್ಕು ಕಾಯ್ದೆಯ ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳು ದೂರವಾಣಿ ಮೂಲಕ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ತಿರಸ್ಕರಿಸಿದ ಅರ್ಜಿಗಳ ಪುನರ್ ಪರಿಶೀಲನೆ ಬಾಕಿ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿಗೊಳಿಸಲು ಕ್ರಮ ಜರುಗಿಸುವಂತೆ ಸೂಚಿಸಿರುತ್ತಾರೆ.
- ಅರಣ್ಯ ಹಕ್ಕು ಅಧಿನಿಯಮದಡಿ ಸ್ವೀಕೃತಗೊಂಡ ಅರ್ಜಿಗಳ ಪ್ರೈವಿ ವಿಲೇವಾರಿ ಬಾಕಿ ಇರುವ ಅರ್ಜಿಗಳು ಹಾಗೂ ತಿರಸ್ಕರಿಸಿದ ಅರ್ಜಿಗಳ ಪುನರ್ ಪರಿಶೀಲನೆ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ ರವರಿಗೆ ಹಾಗೂ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

ಇ) ರಾಜ್ಯದಲ್ಲಿ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಹಾಗೂ ಇತರೆ ಪಾರಂಪರಿಕ ಅರಣ್ಯವಾಸಿ ರೈತರ ಎಷ್ಟು ಅರ್ಜಿಗಳು ಸ್ವೀಕೃತವಾಗಿವೆ; ಎಷ್ಟು ಅರ್ಜಿಗಳು ಇತ್ಯರ್ಥವಾಗಿವೆ; ಎಷ್ಟು ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ; (ಜಿಲ್ಲಾವಾರು ವಿವರ ಒದಗಿಸುವುದು)


ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅಕ್ಟೋಬರ್-2021 ಸಾಧಿಸಿರುವ ಪ್ರಗತಿಯ ವಿವರಗಳು ಈ ಕೆಳಕಂಡಂತಿವೆ. ಜಿಲ್ಲಾವಾರು ವಿವರವನ್ನು ಅನುಬಂಧದಲ್ಲಿ ನೀಡಲಾಗಿದೆ.

ಕ್ಲೇಮುದಾರರ ವಿವರ	ಸ್ವೀಕೃತಗೊಂಡ ಅರ್ಜಿಗಳ ಸಂಖ್ಯೆ	ವಿತರಿಸಿರುವ ಹಕ್ಕು ಪತ್ರಗಳ ಸಂಖ್ಯೆ	ಮಂಜೂರು ಮಾಡಿರುವ ಭೂಮಿ ವಿವರ (ಎಕರೆಗಳಲ್ಲಿ)	ತಿರಸ್ಕೃತಗೊಂಡಿರುವ ಅರ್ಜಿಗಳ ಸಂಖ್ಯೆ	ಇತ್ಯರ್ಥವಾಗದೆ ಬಾಕಿ ಇರುವ ಅರ್ಜಿಗಳ ಸಂಖ್ಯೆ
ಪರಿಶಿಷ್ಟ ಪಂಗಡ	47747	12606	17494.77	32983	2158
ಇತರೆ ಪಾರಂಪರಿಕ ಅರಣ್ಯ ವಾಸಿಗಳು	240745	1976	2425.44	157554	81215
ಸಮುದಾಯ ಹಕ್ಕುಗಳು	5938	1343	36340.40	3136	1459
ಒಟ್ಟು	294430	15925	56260.61	193673	84832

ಈ) ಬೆಳಗಾವಿ ಖಾನಾಪುರ ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಕಾಯ್ದೆ

<p>ತಾಲ್ಲೂಕಿನ ವ್ಯಾಪ್ತಿಯಲ್ಲಿ ಎಷ್ಟು ಅರ್ಜಿಗಳು ಸ್ವೀಕೃತವಾಗಿವೆ; ಎಷ್ಟು ಅರ್ಜಿಗಳು ಇತ್ಯರ್ಥವಾಗಿವೆ; ಎಷ್ಟು ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ; ಬಾಕಿ ಇರುವ ಅರ್ಜಿಗಳೆಷ್ಟು? (ವಿವರ ಒದಗಿಸುವುದು)</p>	ಅನುಷ್ಠಾನದ ಪ್ರಗತಿ ವಿವರ ಈ ಕೆಳಕಂಡಂತಿದೆ.					
	ಕ್ಲೇಮುದಾರರ ವಿವರ	ಸ್ವೀಕೃತಗೊಂಡ ಅರ್ಜಿಗಳ ಸಂಖ್ಯೆ	ವಿತರಿಸಿರುವ ಹಕ್ಕು ಪತ್ರಗಳ ಸಂಖ್ಯೆ	ಮಂಜೂರು ಮಾಡಿರುವ ಭೂಮಿ ವಿವರ	ತಿರಸ್ಕೃತಗೊಂಡಿರುವ ಅರ್ಜಿಗಳ ಸಂಖ್ಯೆ	ಇತ್ಯರ್ಥವಾಗದೆ ಬಾಕಿ ಇರುವ ಅರ್ಜಿಗಳ ಸಂಖ್ಯೆ
	ಪರಿಶಿಷ್ಟ ಪಂಗಡ	12	1	0.02	11	0
	ಇತರೆ ಪಾರಂಪರಿಕ ಅರಣ್ಯ ವಾಸಿಗಳು	801	0	0	801	0
	ಸಮುದಾಯ ಹಕ್ಕುಗಳು	0	0	0	0	0
ಒಟ್ಟು	813	1	0.02	812	0	

ಸಕಇ 443 ಎಸ್‌ಟಿಪಿ 2021


 (ಬಿ. ಶ್ರೀರಾಮುಲು)
 ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ
 ಕಲ್ಯಾಣ ಸಚಿವರು

Sl. No	Name of the District	No. of FRC constituted	No. of applications received				No. of title deeds distributed				Extent of land involved (in acres)				No of applications rejected				No. of applications pending for disposal			
			ST	OTFDs	Comm unity	Total	ST	OTFD s	Comm unity	Total	Individual		community	Total	ST	OTFDs	Comm unity	Total	ST	OTFDs	Comm unity	Total
											ST	OTFDs										
19	Bagalakote	386	1777	10154	446	12377	61	27	0	88	89.21	62.80	0.00	152.01	1716	10127	446	12289	0	0	0	0
20	Tumkur	688	349	1085	0	1434	0	0	0	0	0.00	0.00	0.00	0.00	330	1085	0	1415	19	0	0	19
21	Kalaburgi	292	0	508	0	508	0	0	0	0	0	0	0	0.00	0	508	0	508	0	0	0	0
22	Bangalore (R)	144	239	288	1	528	104	0	0	104	67.26	0	0	67.26	129	288	1	418	6	0	0	6
23	Dharawada	142	194	1202	22	1418	36	0	9	45	80.15	0	3.16	83.31	103	1173	13	1289	55	29	0	84
24	Vijayapura	210	0	0	0	0	0	0	0	0	0.00	0.00	0.00	0.00	0	0	0	0	0	0	0	0
25	Mandya	30	127	187	0	314	0	0	0	0	0.00	0.00	0.00	0.00	66	0	0	66	61	187	0	248
26	Chikkaballapura	55	0	0	0	0	0	0	0	0	0.00	0.00	0.00	0.00	0	0	0	0	0	0	0	0
27	Bengaluru (U)	4	27	60	0	87	0	0	0	0	0.00	0.00	0.00	0.00	0	0	0	0	27	60	0	87
28	Bidar	1	0	0	0	0	0	0	0	0	0.00	0.00	0.00	0.00	0	0	0	0	0	0	0	0
29	Kolar	5	0	0	0	0	0	0	0	0	0.00	0.00	0.00	0.00	0	0	0	0	0	0	0	0
30	Yadgiri	44	9	17	0	26	0	0	0	0	30.00	30.00	0.00	60.00	9	17	0	26	0	0	0	0
	Total	10576	47747	240745	5938	294430	12606	1976	1343	15925	17494.77	2425.44	36340.40	56260.60	32983	157554	3136	193673	2158	81215	1459	84832